

॥ ದುರ್ಗಾಸ್ತವಃ ॥

ಸನ್ನದ್ಧಸಿಂಹಸ್ಕಂಧಸ್ಥಾಂ ಸ್ವರ್ಣವರ್ಣಾಂ ಮನೋರಮಾಮ್ |
ಪೂರ್ಣೇಂದುವದನಾಂ ದುರ್ಗಾಂ ವರ್ಣಯಾಮಿ ಗುಣಾರ್ಣವಾಮ್ || ೧ ||

ಕಿರೀಟಹಾರಗ್ರೈವೇಯನೂಪುರಾಂಗದಕಂಕಣೈಃ |
ರತ್ನಕಾಂಚ್ಯಾ ರತ್ನಚಿತ್ರಕುಚಕಂಚುಕತೇಜಸಾ || ೨ ||

ವಿರಾಜಮಾನಾ ರುಚಿರಾಂಬರಾ ಕಿಂಕಿಣಿಮಂಡಿತಾ |
ರತ್ನಮೇಖಲಯಾ ರತ್ನವಾಸೋಪರಿ ವಿಭೂಷಿತಾ || ೩ ||

ವೀರಶೃಂಖಲಯಾ ಶೋಭಿಚಾರುಪಾದಸರೋರುಹಾ |
ರತ್ನಚಿತ್ರಾಂಗುಲೀಮುದ್ರಾರತ್ನಕುಂಡಲಮಂಡಿತಾ || ೪ ||

ವಿಚಿತ್ರಚೂಡಾಮಣಿನಾ ರತ್ನೋದ್ಯತ್ತಿಲಕೇನ ಚ |
ಅನಘ್ನಾನಾಸಾಮಣಿನಾ ಶೋಭಿತಾಽಽಸ್ಯಸರೋರುಹಾ || ೫ ||

ಭುಜಕೀರ್ತಾನ್ಯ ರತ್ನಚಿತ್ರಕಂಠಸೂತ್ರೇಣ ಚಾಂಕಿತಾ |
ಪದ್ಮಾಕ್ಷಿಣೀ ಸುಬಿಂಬೋಷ್ಠೀ ಪದ್ಮಗರ್ಭಾದಿಭಿಃ ಸ್ತುತಾ || ೬ ||

ಕಬರೀಭಾರವಿನ್ಯಸ್ತಪುಷ್ಪಸ್ತಬಕವಿಸ್ತರಾ |
ಕರ್ಣನೀಲೋತ್ಪಲರುಚಾ ಲಸದ್ ಭ್ರೂಮಂಡಲತ್ವಿಷಾ || ೭ ||

ಕುಂತಲಾನಾಂ ಚ ಸಂತತ್ಯಾ ಶೋಭಮಾನಾ ಶುಭ ಪ್ರದಾ |
ತನುಮಧ್ಯಾ ವಿಶಾಲೋರಃಸ್ಥಲಾ ಪೃಥುನಿತಂಬಿನೀ || ೮ ||

ಚಾರುದೀರ್ಘಭುಜಾ ಕಂಬುಗ್ರೀವಾ ಜಂಘಾಯುಗಪ್ರಭಾ |
ಅಸಿಚರ್ಮಗದಾಶೂಲಧನುರ್ಬಾಣಾಂಕುಶಾದಿನಾ || ೯ ||

ವರಾಭಯಾಭ್ಯಾಂ ಚಕ್ರೇಣ ಶಂಖೇನ ಚ ಲಸತ್ಕರಾ |
ದಂಷ್ಟ್ರಾಗ್ರಭೀಷಣಾಸ್ಯೋತ್ಥಹುಂಕಾರಾದಿಫತದಾನವಾ || ೧೦ ||

ಭಯಂಕರೀ ಸುರಾರೀಣಾಂ ಸುರಾಣಾಮಭಯಂಕರೀ ।
ಮುಕುಂದಕಿಂಕರೀ ವಿಷ್ಣುಭಕ್ತಾನಾಂ ಮೌಕ್ತಶಂಕರೀ ॥ ೧೧ ॥

ಸುರಸ್ತ್ರೀಕಿಂಕರೀಭಿಶ್ಚ ವೃತಾ ಕ್ಷೇಮಂಕರೀ ಚ ನಃ ।
ಆದೌ ಮುಖೋದ್ಗೀರ್ಣಾನಾನಾಽಽಮ್ನಾಯಾ ಸರ್ಗಕರೀ ಪುನಃ ॥ ೧೨ ॥

ನಿಸರ್ಗಮುಕ್ತಾ ಭಕ್ತಾನಾಂ ತ್ರಿವರ್ಗಫಲದಾಯಿನೀ ।
ನಿಸುಂಭಸುಂಭಸಂಹತಿಕ್ರೇ ಮಹಿಷಾಸುರಮರ್ದಿನೀ ॥ ೧೩ ॥

ತಾಮಸಾನಾಂ ತಮಃಪ್ರಾಪ್ತೈಃ ಮಿಥ್ಯಾಜ್ಞಾನಪ್ರವರ್ತಿಕಾ ।
ತಮೋಭಿಮಾನಿನೀ ಪಾಯಾದ್ಧುರ್ಗಾ ಸ್ವರ್ಗಾಪವರ್ಗದಾ ॥ ೧೪ ॥

ಇಮಂ ದುರ್ಗಾಸ್ತವಂ ಪುಣ್ಯಂ ವಾದಿರಾಜಯತೀರಿತಮ್ ।
ಪಠನ್ವಿಜಯತೇ ಶತ್ರುನ್ಮೃತ್ಯುಂ ದುರ್ಗಾಣಿ ಚೋತ್ತರೇತ್ ॥ ೧೫ ॥

॥ ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ದುರ್ಗಾಸ್ತವಃ ಸಂಪೂರ್ಣಂ ॥